

ಮಾಧ್ಯಮ ಮಾಹಿತಿ:

ವಸಂತನಗರ ವಾರ್ಡ್-93 ಕಮಿಟಿ ಸಭೆ ನಡೆಸಿರುವ ಬಗ್ಗೆ: ಮಾನ್ಯ ಆಯುಕ್ತರು-(Virtual ಮುಖಾಂತರ).*

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಸಂತನಗರ ವಾರ್ಡ್-93ರಲ್ಲಿ ಮಾನ್ಯ ಆಯುಕ್ತರು ಹಾಗೂ ಸದರಿ ವಾರ್ಡ್ ನೋಡಲ್ ಅಧಿಕಾರಿ ಶ್ರೀ ಎನ್.ಮಂಜುನಾಥ್ ಪ್ರಸಾದ್ ರವರು ಕೋವಿಡ್ +ve ಹಿನ್ನೆಲೆಯಲ್ಲಿ ವಿಶ್ರಾಂತಿಯಲ್ಲಿರುವಂತೆ ವೈದ್ಯರು ಸೂಚಿಸಿದ್ದರು ಸಹ ಇಂದು ಸ್ವಗೃಹದಿಂದಲೇ ವೀಡಿಯೋ ಕಾನ್ಫರೆನ್ಸ್ ಮೂಲಕ ವಾರ್ಡ್ ಸಮಿತಿ ಸಭೆ ನಡೆಸಿದರು.

ಸದರಿ ಸಭೆಯಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಜಾವಿದ್ ಅಹಮ್ಮದ್, ಸಹಾಯಕ ಅಭಿಯಂತರರು ರಾಜಶೇಖರ್ ಮೂರ್ತಿ, ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು. ಆರ್.ಡಬ್ಲ್ಯೂ.ಎ ಹಾಗೂ ಅಸೋಸಿಯೇಷನ್ ಪದಾಧಿಕಾರಿಗಳು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು.

ವಸಂತನಗರ ವಾರ್ಡ್ ವ್ಯಾಪ್ತಿಯಲ್ಲಿ ಹೆಚ್ಚು ಹೆಚ್ಚು ಅಭಿವೃದ್ಧಿ ಕಾರ್ಯಗಳು ಆಗಬೇಕು. ಅಧಿಕಾರಿಗಳು ಸ್ಥಳೀಯ ನಾಗರಿಕರಿಗೆ ತ್ವರಿತವಾಗಿ ಸ್ಪಂದಿಸಿ ಇರುವ ಸಮಸ್ಯೆಗಳನ್ನು ಪರಿಹಾರ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಆಯುಕ್ತರು ಎನ್.ಮಂಜುನಾಥ್ ಪ್ರಸಾದ್ ರವರು ಅಧಿಕಾರಿಗಳಿಗೆ ತಿಳಿಸಿದರು.

ಜೈನ್ ಆಸ್ಪತ್ರೆ ಹಿಂಭಾಗ, ಮಿಲ್ಸ್ ರಸ್ತೆ (ಶೆಲ್ ಪೆಟ್ರೋಲ್ ಬಂಕ್ ಬಳಿ), ವಸಂತನಗರ 1ನೇ ಹಾಗೂ 7ನೇ ಕ್ರಾಸ್, ಪ್ಯಾಲೆಸ್ ಕ್ರಾಸ್ ರಸ್ತೆ, ಆನೆ ಪಾರ್ಕ್ (ಕುಪಾರ ಪಾರ್ಕ್) ಸೇರಿದಂತೆ 6 ಕಡೆ Yellowspot(ಮೂತ್ರ ವಿಸರ್ಜನೆ ಮಾಡುವ ಸ್ಥಳ)ಗಳಿದ್ದು, ಅಲ್ಲಿ ಸ್ವಚ್ಛವಾಗಿಡಲು ಸೂಕ್ತಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಯುಕ್ತರಲ್ಲಿ ಮನವಿ ಮಾಡಿದರು. ಅದಕ್ಕೆ ಆಯುಕ್ತರು ಪ್ರತಿಕ್ರಿಯಿಸಿ, ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಮೂತ್ರ ವಿಸರ್ಜನೆ ಮಾಡಿರುವ ಸ್ಥಳವನ್ನು ಸ್ವಚ್ಛವಾಗಿರುವಂತೆ ಹಾಗೂ ಅಲ್ಲಿ ಮೂತ್ರ ವಿಸರ್ಜನೆ ಮಾಡಂತೆ ಸೂಕ್ತ ಕ್ರಮವಹಿಸಬೇಕು. ಹಾಗೂ ಸಾರ್ವಜನಿಕ ಶೌಚಾಲಯ ನಿರ್ಮಿಸಲು ಸೂಕ್ತ ಸ್ಥಳ ಗುರುತಿಸಿ ಶೌಚಾಲಯಗಳನ್ನು ನಿರ್ಮಾಣ ಮಾಡಲು ಕ್ರಮವಹಿಸಲು ಸೂಚನೆ ನೀಡಿದರು.

ಪ್ಯಾಲೆಸ್ ಕ್ರಾಸ್ ರಸ್ತೆ ಬಳಿ ಸರಿಯಾಗಿ ಡಾಂಬರಿಕರಣ ಮಾಡಿಲ್ಲ. ಹಾಗೂ ವಸಂತನಗರ 7ನೇ ಹಾಗೂ 14ನೇ ಕ್ರಾಸ್ ನಲ್ಲಿ ಕೆಲವೆಡೆ ಡಾಂಬರಿಕರಣ ಮಾಡಬೇಕು ಎಂದು ಸ್ಥಳೀಯರು ತಿಳಿಸಿದರು. ಅದಕ್ಕೆ ಆಯುಕ್ತರು ಪ್ರತಿಕ್ರಿಯಿಸಿ, ಕೂಡಲೆ ಡಾಂಬರಿಕರಣ ಮಾಡಿಸಲು ಸೂಚಿಸಿದರು.

ಹೈಗ್ರಾಂಡ್ ಜಂಕ್ಷನ್ ಬಳಿ ಹೆಚ್ಚು ಸಂಚಾರ ದಟ್ಟಣೆಯಾಗಲಿದ್ದು, ಈ ಸಂಬಂಧ ಯಾವ ರೀತಿ ಸಂಚಾರ ದಟ್ಟಣೆ ನಿವಾರಣೆ ಮಾಡಬೇಕು ಎಂಬುದನ್ನು ಡ್ರೋನ್ ಮೂಲಕ ಸರ್ವೆ ಮಾಡಿ ವರದಿ ತಯಾರಿಸಲಾಗಿದೆ. ಈ ಬಗ್ಗೆ ಸಂಚಾರಿ ಪೊಲೀಸ್ ಹಾಗೂ ಸಂಬಂಧಪಟ್ಟ ಪಾಲಿಕೆ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ಅದಕ್ಕೆ ಅನುಮತಿ ದೊರೆತರೆ ಇರುವ ಸಂಚಾರಿ ದಟ್ಟಣೆ ಸಮಸ್ಯೆ ಬಗೆಹರಿಯಲಿದೆ ಎಂದು ಸ್ಥಳೀಯರೊಬ್ಬರು ತಿಳಿಸಿದರು. ಅದಕ್ಕೆ ಆಯುಕ್ತರು ಪ್ರತಿಕ್ರಿಯಿಸಿ, ಈ ಸಂಬಂಧ

ಅಧಿಕಾರಿಗಳಿಗೆ ಸ್ಥಳ ಪರಿಶೀಲನೆ ನಡೆಸಲು ತಿಳಿಸಲಾಗುವುದು. ಸಂಚಾರಿ ಪೊಲೀಸ್ ಇಲಾಖೆಯು ಅದಕ್ಕೊಪ್ಪಿ ಅನುಮತಿ ನೀಡಿದರೆ ಕೆಲಸ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ವಾರ್ಡ್ ಸಮಿತಿ ಸಭೆಯಲ್ಲಿ ಚರ್ಚೆ ಆಗುವ ಸಮಸ್ಯೆಗಳನ್ನು ಕೂಡಲೆ ಬಗೆಹರಿಸಲು ಕ್ರಮವಹಿಸಬೇಕು. ರಸ್ತೆಗುಂಡಿಗಳನ್ನು ಈಗಾಗಲೇ ಬಹುತೇಕ ಮುಚ್ಚಲಾಗಿದೆ. ಎಲ್ಲಾದರೂ ಮುಚ್ಚದಿದ್ದರೆ ಆ ಬಗ್ಗೆ ಮಾಹಿತಿ ಕೊಡಿ. ಅದನ್ನು ಮುಚ್ಚಿಸಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಆಯುಕ್ತರು ಸೂಚನೆ ನೀಡಿದರು.